



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ಬಿಲೇಷ ರಾಜ್ಯ ಪತ್ರ

ಭಾಗ- ೩	ಬೆಂಗಳೂರು, ಶುಕ್ರವಾರ, ೦೨, ಸೆಪ್ಟೆಂಬರ್, ೨೦೨೨(ಭಾದ್ರಪದ, ೧೧, ಶಕವರ್ಷ, ೧೯೪೪)	ನಂ.೪೩೭
Part- III	BENGALURU, FRIDAY, 02, SEPTEMBER, 2022(BHADRAPADA, 11, SHAKAVARSHA, 1944))	No. 437

ಕರ್ನಾಟಕ ಸರ್ಕಾರ

ಸಂಖ್ಯೆ: ಸಿಐ 146 ಎಸ್‌ಪಿಕ್ಯೂ(ಇ) 2022

ಕರ್ನಾಟಕ ಸರ್ಕಾರದ ಸಚಿವಾಲಯ

ವಿಕಾಸ ಸೌಧ,

ಬೆಂಗಳೂರು, ದಿನಾಂಕ: 02.09.2022

1966ರ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಕಾಯ್ದೆಯ ವಿಧಿ 28(4) ರಡಿ ಅಧಿಸೂಚನೆ

1966ರ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಕಾಯ್ದೆಯ (1966ರ ಕರ್ನಾಟಕದ ಕಾಯ್ದೆ ಸಂಖ್ಯೆ: 18) ವಿಧಿ 28(1) ಪ್ರಕಾರ ದತ್ತವಾದ ಅಧಿಕಾರದ ಮೇರೆಗೆ ದಿನಾಂಕ: 21.05.2022 ರಂದು ಕರ್ನಾಟಕ ಬಿಲೇಷ ರಾಜ್ಯ ಪತ್ರಿಕೆಯಲ್ಲಿ ಪ್ರಕಟವಾಗಿರುವ ಅಧಿಸೂಚನೆ ಸಂಖ್ಯೆ: ಸಿಐ 146 ಎಸ್‌ಪಿಕ್ಯೂ(ಇ) 2022, ಬೆಂಗಳೂರು ದಿನಾಂಕ: 21.05.2022 ರ ಪ್ರಕಾರ ಸರ್ಕಾರದ ಸದರಿ ಅಧಿಸೂಚನೆಯಲ್ಲಿ ನಮೂದಿಸಲ್ಪಟ್ಟಿರುವ ಸ್ವತ್ತುಗಳ ಪ್ರದೇಶವನ್ನು ಬೆಂಗಳೂರು ಮೆಟ್ರೋ ರೈಲು ಯೋಜನೆಯ 2ನೇ ಹಂತದ ರೀಜ್-6 ಡೈರಿ ವೃತ್ತದಿಂದ ನಾಗವಾರದವರೆಗೆ ಸುರಂಗ ಮಾರ್ಗದ ನಿಲ್ದಾಣಗಳ ನಿರ್ಮಾಣದ ಉದ್ದೇಶಕ್ಕಾಗಿ ಸ್ವತ್ತನ್ನು ಸ್ವಾಧೀನಪಡಿಸಿಕೊಳ್ಳಲು ಇಚ್ಛೆಪಟ್ಟಿದೆ.

ಮೇಲ್ಕಂಡ ಅಧಿಸೂಚನೆಯ ಷೆಡ್ಯೂಲ್‌ನಲ್ಲಿ ನಮೂದಿಸಲ್ಪಟ್ಟಿರುವ ಜಮೀನುಗಳನ್ನು ಅಧಿಸೂಚನೆಯಲ್ಲಿ ಪ್ರಕಟಿಸಲಾಗಿರುವ ಉದ್ದೇಶಕ್ಕೆ ಸ್ವಾಧೀನಪಡಿಸಿಕೊಳ್ಳಬೇಕಾಗಿರುವುದು ಕರ್ನಾಟಕ ಸರ್ಕಾರಕ್ಕೆ ಮನದಟ್ಟಾಗಿದೆ. ಈ ಬಗ್ಗೆ ಮೇಲ್ಕಂಡ ಕಾಯ್ದೆ ವಿಧಿ 28(3) ರ ಪ್ರಕಾರ ಆದೇಶ ಹೊರಡಿಸಲಾಗಿದೆ.

ಆದುದರಿಂದ 1966ರ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಕಾಯ್ದೆಯ ವಿಧಿ 28(4)ರ (1966ರ ಕರ್ನಾಟಕದ ಕಾಯ್ದೆ ಸಂಖ್ಯೆ: 18) ಮೇರೆಗೆ ದತ್ತವಾದ ಅಧಿಕಾರದ ಮೇರೆಗೆ ಕರ್ನಾಟಕ ಸರ್ಕಾರ ಈ ಕೆಳಗೆ ನಮೂದಿಸಿರುವ ಜಮೀನುಗಳನ್ನು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ಉದ್ದೇಶಕ್ಕಾಗಿ ಸ್ವಾಧೀನಪಡಿಸಿಕೊಳ್ಳಲಾಗಿದೆಯೆಂದು ಈ ಮೂಲಕ ಘೋಷಿಸಲಾಗಿದೆ.

ಕ್ರ. ಸಂ.	ಖಾತಾದಾರರ ಹೆಸರು	ಅನುಭವ ದಾರರ ಹೆಸರು	ಗುರುತಿನ ಸಂಖ್ಯೆ	ಎಲ್‌ಎ/ ಸಿಟಿ ಸರ್ವೆ ನಂಬರ್	ಜಜಿಎಂಪಿ ಸ್ವತ್ತಿನ ಸಂಖ್ಯೆ	ಭೂಸ್ವಾಧೀನಕ್ಕೆ ಒಳಪಟ್ಟ ವಿಸ್ತೀರ್ಣ ಚ.ಮೀ.	ಚೆಕ್ಯುಬಂದಿ				ಕಟ್ಟಡ ವಿನ್ಯಾಸಗಳ ವಿವರಗಳು
							ಪೂರ್ವ	ಪಶ್ಚಿಮ	ಉತ್ತರ	ದಕ್ಷಿಣ	
1	2	3	4	5	6	7	8				9
ನಾಗವಾರ ಮೆಟ್ರೋ ನಿಲ್ದಾಣ											
ವಾರ್ಡ್ : 23, ಗ್ರಾಮ : ನಾಗವಾರ ಹೋಬಳಿ : ಕಸಬಾ ತಾಲ್ಲೂಕು : ಬೆಂಗಳೂರು ಉತ್ತರ ಜಿಲ್ಲೆ : ಬೆಂಗಳೂರು											
1	ನ್ಯಾನ್ಸಿ ಪೈಸ್	ನ್ಯಾನ್ಸಿ ಪೈಸ್	NG-R6-UG-P50	14೦/2	201/ 1466/ 465/ 14೦/2	14.11೦	ನಾಗವಾರ ಮುಖ್ಯ ರಸ್ತೆ	ಸ.ನಂ. 139 ಮತ್ತು ಸಾರ್ವಜನಿಕ ಬಡಾವಣೆ	ಅಬ್ದುಲ್ ರಸೀದ್ ರವರ ಸ್ವತ್ತು	ಅರಮಾನ್ ಸುಕೂರ್ ರವರ ಸ್ವತ್ತು	ಖಾಲಿ ಜಾಗ
ಒಟ್ಟು						14.11೦					

ಘೋಷ್ವಾರೆ

ಕ್ರ. ಸಂ.	ಗ್ರಾಮ	ಹೋಬಳಿ	ತಾಲ್ಲೂಕು	ವಿಸ್ತೀರ್ಣ (ಚ.ಮೀ)
1	ನಾಗವಾರ	ಕಸಬಾ	ಬೆಂಗಳೂರು ಉತ್ತರ	14.110
ಒಟ್ಟು				14.110

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ

(ಎನ್. ಕುಮಾರ್)

ಸರ್ಕಾರದ ಅಧೀನ ಕಾರ್ಯದರ್ಶಿ (ಕೈ.ಅ),
ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ.